



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part -III	ಬೆಂಗಳೂರು, ಸೋಮವಾರ, ೦೭, ಡಿಸೆಂಬರ್, ೨೦೨೦ (ಮಾರ್ಗಶಿರ, ೧೬, ಶಕವರ್ಷ, ೧೯೪೨) BENGALURU, MONDAY, 07, DECEMBER, 2020 (MARGASHIRA, 16, SHAKAVARSHA, 1942)	ನಂ. ೬೫೧ No. 651
----------------------	--	--------------------

ಜಿಲ್ಲಾಧಿಕಾರಿಗಳವರ ಕಾರ್ಯಾಲಯ, ದಾವಣಗೆರೆ ಜಿಲ್ಲೆ, ದಾವಣಗೆರೆ.

ಪ್ರಪತ್ರ-೨

[12(2) ನೇ ನಿಯಮವನ್ನು ನೋಡಿ]

ಅಧಿಸೂಚನೆ

ಸಂಖ್ಯೆ ರಾಜು ಸಿಆರ್.85/2020-21

ದಿನಾಂಕ : 07-12-2020

1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಅವಧಿ ಪೂರ್ಣಗೊಳ್ಳದಿರುವ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ ಅವಧಿ ಪೂರ್ಣಗೊಂಡಿರುವ ಉಳಿದ ಎಲ್ಲಾ ಗ್ರಾಮ ಪಂಚಾಯಿತಿಗಳ ಎಲ್ಲಾ ಚುನಾವಣಾ ಕ್ಷೇತ್ರಗಳಿಂದ ಸದರಿ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸ್ಥಾನಗಳನ್ನು ತುಂಬಲು ಚುನಾವಣೆ ನಡೆಸಬೇಕಾಗಿರುತ್ತದೆ.

ಕ್ರ.ಸಂ	ತಾಲ್ಲೂಕು	ಅವಧಿ ಪೂರ್ಣಗೊಳ್ಳದಿರುವ ಗ್ರಾಮ ಪಂಚಾಯಿತಿ ಸಂಖ್ಯೆ ಮತ್ತು ಹೆಸರು
1	ದಾವಣಗೆರೆ	37.ಬೇತೂರು, 40.ಕನಗೊಂಡನಹಳ್ಳಿ, 41.ಕುಕ್ಕುವಾಡ, 42.ಮಾಯಕೊಂಡ

ಆದುದರಿಂದ ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು 1993ರ 12ನೇ ನಿಯಮಕ್ಕನುಸಾರವಾಗಿ ದಾವಣಗೆರೆ ಜಿಲ್ಲೆಯ ಡೆಪ್ಯೂಟಿ ಕಮೀಷನರಾದ ಮಹಾಂತೇಶ ಬೀಳಗಿ ಫಾ.ಆ.ಸೀ ಎಂಬ ಹೆಸರಿನ ನಾನು ಸದರಿ ಚುನಾವಣೆಗೆ ಸಂಬಂಧಿಸಿದ ಈ ಕೆಳಕಂಡ ಕಾರ್ಯಕ್ರಮ ವೇಳಾಪಟ್ಟಿಯನ್ನು ಈ ಮೂಲಕ ನಿಗದಿಪಡಿಸಿರುತ್ತೇನೆ.

(ಎ)	ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ	11.12.2020 ಶುಕ್ರವಾರ
(ಬಿ)	ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ	12.12.2020 ಶನಿವಾರ
(ಸಿ)	ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ	14.12.2020 ಸೋಮವಾರ

೨

(ಡಿ)	ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ, ದಿನ ಮತ್ತು ಸಮಯ	22.12.2020 ಮಂಗಳವಾರ (ಮತದಾನದ ಸಮಯ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ)
(ಇ)	ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ	31.12.2020 ಗುರುವಾರ

(ಮಹಾಂತೇಶ ಬೀಳಗಿ ಭಾ.ಆ.ಸೀ)
ಡೆಪ್ಯುಟಿ ಕಮೀಷನರ್,
ದಾವಣಗೆರೆ ಜಿಲ್ಲೆ.